

4(1)ಬಿ [ii] ವಿವಿಧ ಅಧಿಕಾರಿ/ನೌಕರರ ಅಧಿಕಾರ ಹಾಗೂ ಕರ್ತವ್ಯಗಳು

ಸೇವಕ [ ಡಿ ಸಮೂಹ]	:	ಕಛೇರಿಯನ್ನು ಸ್ವಚ್ಛ ಹಾಗೂ ಅಂದವಾಗಿ ಇಟ್ಟು ಕೊಳ್ಳುವುದು. ಅಧಿಕಾರಿಗಳು ನಿರ್ದೇಶನದಂತೆ ಪತ್ರ / ಕಡತಗಳನ್ನು ಸಂಬಂಧಪಟ್ಟವರಿಗೆ ವಿತರಿಸುವುದು.
ದ್ವಿತೀಯ ದರ್ಜೆ ಸಹಾಯಕರು	:	ಆಯಾ ವಿಭಾಗಕ್ಕೆ ಸಂಬಂಧಿಸಿದ ಕಡತಗಳ ದಿನಚರಿ, ಚಲನೆ
ಬೆರಳಚ್ಚುಗಾರರು	:	ಬೆರಳಚ್ಚು ಹಾಗೂ ಕಂಪ್ಯೂಟರ್ ಕೆಲಸಗಳ ನಿರ್ವಹಣೆ
ಪ್ರಥಮ ದರ್ಜೆ ಸಹಾಯಕರು	:	ಪತ್ರಗಳನ್ನು ಕಛೇರಿ ಕೈಪಿಡಿ ನಿಯಮಾವಳಿ ಮೇರೆಗೆ ವಿಲೇವಾರಿ ಮಾಡಲು ಕಡತ ಮಂಡಿಸುವುದು.
ಆಪ್ತ ಸಹಾಯಕರು/ಶೀಘ್ರಲಿಪಿಗಾರರು	:	ಅಧಿಕಾರಿಗಳಿಗೆ ಬರುವ ಟಪಾಲು ಕಡತ ಇತ್ಯಾದಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ವಿತರಿಸುವುದು. ಬೆರಳಚ್ಚು ಹಾಗೂ ಉತ್ತೇಜನಗಳನ್ನು ಪಡೆದು ಅಧಿಕಾರಿಗಳಿಗೆ ಒಪ್ಪಿಸುವುದು.
ಅಧೀಕ್ಷಕರು	:	ವಹಿಸಿದ ವಿಭಾಗಗಳ ವಿಷಯ ನಿರ್ವಹಕರಿಂದ ಬರುವ ಕಡತಗಳನ್ನು ಕಛೇರಿ ಕೈಪಿಡಿ ನಿಯಮಾವಳಿ ಹಾಗೂ ಸಂಬಂಧಪಟ್ಟ ನಿಯಮಗಳನ್ವಯ ಪರಿಶೀಲಿಸಿ ಹಿರಿಯ ಅಧಿಕಾರಿಗೆ ಒಪ್ಪಿಸುವುದು.
ರಿಜಿಸ್ಟ್ರಾರ್	:	ಆಯಾ ವಿಭಾಗದ ಮುಖ್ಯಸ್ಥರಾಗಿದ್ದು ಸಂಬಂಧಪಟ್ಟ ವಿಭಾಗದ ಅಧೀಕ್ಷಕರಿಂದ ಬರುವ ಕಡತಗಳನ್ನು ಕಛೇರಿ ಕೈಪಿಡಿ ನಿಯಮಾವಳಿ ಹಾಗೂ ಸಂಬಂಧಪಟ್ಟ ನಿಯಮಗಳನ್ವಯ ಪರಿಶೀಲಿಸಿ ಸೂಕ್ತ ಷರಾದೊಂದಿಗೆ ಹಿರಿಯ ಅಧಿಕಾರಿಗಳಿಗೆ ಒಪ್ಪಿಸುವುದು.
ಉಪನ್ಯಾಸಕರು	:	ತಾಂತ್ರಿಕ ಶಿಕ್ಷಣ ಇಲಾಖೆಯ ಪಠ್ಯಕ್ರಮದಂತೆ ವಿದ್ಯಾರ್ಥಿಗಳಿಗೆ ಪಾಠಪ್ರವಚನ ಮಾಡುವುದು.
ಪ್ರಾಚಾರ್ಯರು	:	ಸಂಸ್ಥೆಯ ಮುಖ್ಯಸ್ಥರು, ಮಾನ್ಯ ನಿರ್ದೇಶಕರ ನಿರ್ದೇಶನ ಹಾಗೂ ಸಲಹೆಯನ್ನು ಪಾಲಿಸುವುದು, ಸಂಸ್ಥೆಯ ಪೂರ್ಣ ಜವಾಬ್ದಾರಿಯನ್ನು ನಿರ್ವಹಿಸುವುದು.